

SHARE YOUR EXPERIENCE

ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ

OFFICE USE

IP No.:

OP No.:



**SRI DHARMASTHALA MANJUNATHESHWARA HOSPITAL, UJIRE**

**ಒಳರೋಗಿ ಅನಿರೀಕ್ಷೆ ಪತ್ರ / IN PATIENT FEED BACK FORM**

ರೋಗಿಯ ಹೆಸರು ಮತ್ತು ವಿಳಾಸ : Shelshda sto Subbarao Anilgore  
 Patient Name and Address Poste gram Antheer Enbla lake talmaf  
 ದೂರವಾಣಿ ಸಂಖ್ಯೆ/Phone Number: 91 97 58 1022 ದಾಖಲಾದ ದಿನಾಂಕ/Admission Date 21/10/21

ಎಸ್.ಡಿ.ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆರೋಚನೆ/ಅಭಿಪ್ರಾಯಗಳು ನಮಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯಕ ಸೇವೆಯ ಬಗ್ಗೆ  
 Consultation Doctors Service | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಅನುಕೂಲ  
 Relief from the treatment given to the disease | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ತುರ್ತು/ಅಪಘಾತ  
 Emergency/Casualty | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ದಾದಿಯರ ಸೇವೆಯ ಬಗ್ಗೆ  
 Nursing Care Service | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ  
 Operation Theatre Service | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ಹೆರಿಗೆ ವಿಭಾಗದ ಸೇವೆ  
 Labour Theatre Service | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ಆಯಾಗಳ ಸೇವೆಯ ಬಗ್ಗೆ  
 House Keeping Service | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ಇನ್‌ಶೂರೆನ್ಸ್ ವಿಭಾಗದ ಸೇವೆ  
 Insurance Department Service | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ಸ್ವಾಗತ ಕೇಂದ್ರದ ಸೇವೆ  
 Reception Counter Service | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ಸಾರ್ವಜನಿಕ ಸಂಪರ್ಕ ಅಧಿಕಾರಿ  
 Public Relationship Officer | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please Describe/ವಿವರಿಸಿ:

ಔಷಧ ವಿಭಾಗದ ಸೇವೆ  
 Pharmacy Service | ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
 Excellent Good Satisfied Poor

Please describe/ವಿವರಿಸಿ:

ರಕ್ತ/ಮಲ/ಮೂತ್ರ ಪರೀಕ್ಷಾ ಕೇಂದ್ರದ ಸೇವೆ

Laboratory Service

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಸ್ಯಾನ್ರಿಂಗ್ ಸೇವೆ

USG Service

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಎಕ್ಸ್-ರೇ ವಿಭಾಗದ ಸೇವೆ

X-Ray Service

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಸಿ.ಟಿ ಸ್ಯಾನ್ರಿಂಗ್ ಸೇವೆ

C.T Scanning Service

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಇ.ಸಿ.ಜಿ ವಿಭಾಗದ ಸೇವೆ

ECG Service

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಭೌತಚಿಕಿತ್ಸಾ ವಿಭಾಗದ ಸೇವೆ

Physiotherapy Service

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಒಟ್ಟಾರೆ ಅನುಭವ

Overall Experience

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಇತರ ಸೇವೆಗಳ ಬಗ್ಗೆ /Other Services

ಕುಡಿಯುವ ನೀರು/Drinking Water

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Fan, AC, Lights, Water Facilities

ಫ್ಯಾನ್, ಎ.ಸಿ, ಲೈಟ್ ವ್ಯವಸ್ಥೆ

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಕುಚಿತ್ತ/Cleanliness

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಕ್ಯಾಂಟೀನ್/Canteen

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಆಂಬುಲೆನ್ಸ್/Ambulance

Please describe/ವಿವರಿಸಿ:

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ : *Sister - Sathornas Nayana Arwel Sandya, Kavitha 6.9.2020 10.15, 2020*

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) :

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಫಾರಸ್ಸು ಮಾಡುವಿರಾ

We you recommend our hospital to your friends and family

Yes/ಹೌದು

No/ಇಲ್ಲ

ಅನಿಸಿಕೆಗಳು  
Comments

*Hospital is very Good (ಯಾವುದೂ ಸುಳ್ಳು ನೋಡೆ)*

ಅನಿಸಿಕೆ/ಪ್ರತಿಕ್ರಿಯೆಗಳನ್ನು ನೀಡಿರುವವರು  
Feedback Submitted by

Patient/ರೋಗಿ

Patient Relative/ರೋಗಿ ಸಂಬಂಧಿ

Staff/ಸಿಬ್ಬಂದಿ

Signature